# ಕರ್ನಾಟಕ ವಿಧಾನ ಪರಿಷತ್ತು

| | | |
|---|---|---|
| ಚುಕ್ಕೆ ಗುರುತಿಲ್ಲದ ಪ್ರಶ್ನೆ ಸಂಖ್ಯೆ | : | 1929 (1640) |
| ಸದಸ್ಯರ ಹೆಸರು | : | ಶ್ರೀ ಮರಿತಿಬ್ಬೇಗೌಡ (ಶಿಕ್ಷಕರ ಕ್ಷೇತ್ರ) |
| ಉತ್ತರಿಸುವ ದಿನಾಂಕ | : | 23-03-2020 |
| ಉತ್ತರಿಸುವ ಸಚಿವರು | : | ಮಾನ್ಯ ಪೌರಾಡಳಿತ ಮತ್ತು ಸಕ್ಕರೆ ಸಚಿವರು. |

| ಕ್ರ.ಸಂ | ಪ್ರಶ್ನೆ | ಉತ್ತರ |
|---|---|---|
| ಅ) | ನಗರ ಸಭೆಗಳಲ್ಲಿ ಪೌರಾಯುಕ್ತರ ಹುದ್ದೆಯಿಂದ ಹಿಡಿದು ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿರುವ ಹಾಗೂ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ/ ನೌಕರರುಗಳಿಂದ ಆರ್ಥಿಕ ನಷ್ಟ ಉಂಟಾದಾಗ ಅವರುಗಳ ಮೇಲೆ, ಕರ್ನಾಟಕ ನಾಗರೀಕ ಸೇವಾ ನಿಯಮಾವಳಿಯ ನಿಯಮ 100(2)ರ ಪ್ರಕಾರ ಆ ಅಧಿಕಾರಿ/ನೌಕರರು ನಿಧನ ಹೊಂದಿದ ನಂತರವೂ ವಿಚಾರಣೆ ನಡೆಸಲು ಅವಕಾಶವಿದೆಯೇ? | ಇಲಾಖಾ ವಿಚಾರಣೆ ಪ್ರಗತಿಯಲ್ಲಿರುವಾಗ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿರುವ ಹಾಗೂ ನಿರ್ವಹಿಸುತ್ತಿರುವ ಪೌರಾಯುಕ್ತರು ಹಾಗೂ ವಿವಿಧ ಹುದ್ದೆಗಳ ಅಧಿಕಾರಿ/ನೌಕರರುಗಳು ನಿಧನ ಹೊಂದಿದ್ದಲ್ಲಿ ಕರ್ನಾಟಕ ನಾಗರೀಕ ಸೇವಾ ನಿಯಮಗಳು, 1958 ರ ನಿಯಮ 100(2) ರನ್ವಯ ಇಲಾಖಾ ವಿಚಾರಣೆ ನಡೆಸಲು ಅವಕಾಶವಿರುವುದಿಲ್ಲ.<br>ಮುಂದುವರೆದು, ಸರ್ಕಾರದ ಸುತ್ತೋಲೆ ಸಂಖ್ಯೆ: ಸಿಆಸುಇ/10/ಸೇಇವಿ/2003 ಬೆಂಗಳೂರು, **ದಿನಾಂಕ: 12.11.2003** ರನ್ವಯ ಕರ್ನಾಟಕ ನಾಗರೀಕ ಸೇವಾ ನಿಯಮಗಳು 1957 ರಡಿಯಲ್ಲಿ ಇಲಾಖಾ ವಿಚಾರಣೆ ಹಂತದಲ್ಲಿ ಅಧಿಕಾರಿ/ನೌಕರನು ಮೃತನಾದರೆ **"The Employer Should have the liberty to assess such Financial Liability which is to be recoverable out of the amount due to the deceased employee on notice being given to the concerned heirs and i.e. the only by which proceedings can be concluded. If finding is recorded that there is any monetary liability as far as deceased employee is concerned, appropriate deductions can be made from the amounts payable to the respondents."** ಹಣಕಾಸಿನ ಹೊಣೆಗಾರಿಕೆ ಬಗ್ಗೆ ವಿಚಾರಣೆ ಮಾಡಿ ವಿಚಾರಣೆಯಲ್ಲಿ ಹೊಣೆಗಾರಿಕೆ ದೃಢಪಟ್ಟಲ್ಲಿ ಅಧಿಕಾರಿ/ನೌಕರನಿಗೆ ಬರಬಹುದಾದ ಗ್ರಾಚ್ಯುಟಿ ಇತರೆ ಸೌಲಭ್ಯಗಳಿಂದ ವಸೂಲಿ ಮಾಡಬಹುದಾಗಿರುತ್ತದೆ.<br>**(ಸರ್ಕಾರದ ಸುತ್ತೋಲೆ ಅನುಬಂಧ-01 ರಲ್ಲಿ ಲಗತ್ತಿಸಿದೆ)** |

| | | |
|---|---|---|
| ಆ) | ಹಾಗಿದಲ್ಲಿ, ಕೋಲಾರ ನಗರಸಭೆಗೆ ಸಂಬಂಧಿಸಿದಂತೆ ಪೌರಾಯುಕ್ತರು ಹಾಗೂ ಇತರೆ ಅಧಿಕಾರಿಗಳು ಆರ್ಥಿಕ ನಷ್ಟ ಉಂಟು ಮಾಡಿದ್ದಾರೆಂದು ತಿಳಿಸಿ, ಅವರುಗಳ ಮೇಲೆ ಇಲಾಖಾ ವಿಚಾರಣೆ ಕೈಗೊಂಡ ನಂತರ ಅವರಲ್ಲಿ ಯಾರಾದರೂ ನಿಧನ ಹೊಂದಿದಲ್ಲಿ, ಅಂತಹ ಅಧಿಕಾರಿಗಳ ಮೇಲೆ ಇಲಾಖಾ ವಿಚಾರಣೆಯನ್ನು ಕೈಬಿಡಲಾಗಿದೆಯೇ? | ಯಾವುದೇ ಪ್ರಕರಣದ ಇರುವುದಿಲ್ಲ. |
| ಇ) | ಕೋಲಾರ ನಗರಸಭೆಗೆ ಸಂಬಂಧಿಸಿದಂತೆ ಇಲಾಖಾ ವಿಚಾರಣೆಗೆ ಒಳಪಟ್ಟ ಪೌರಾಯುಕ್ತರು/ ಅಧಿಕಾರಿಗಳು, ನಿಧನದ ನಂತರದ ಅವರ ಕುಟುಂಬಕ್ಕೆ ಎಲ್ಲಾ ನಿಧನ ನಂತರದ ಎಲ್ಲಾ ಸೌಲಭ್ಯಗಳನ್ನು ನೀಡಲಾಗಿದೆಯೇ? ವಿವರಗಳನ್ನು ನೀಡುವುದು. | ಕೋಲಾರ ನಗರಸಭೆಗೆ ಸಂಬಂಧಿಸಿದಂತೆ ಇಲಾಖಾ ವಿಚಾರಣೆಗೆ ಒಳಪಟ್ಟಿದ್ದ, ಶ್ರೀ ಕೆ.ಎನ್.ಲಕ್ಷ್ಮೀನಾರಾಯಣ, ಹಿಂದಿನ ಪೌರಾಯುಕ್ತರು, ನಗರಸಭೆ ಕೋಲಾರ, ಮೂಲತ: ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ನಿಗಮ ನಿಯಮಿತ ಇಲಾಖೆಯ ಅಧಿಕಾರಿಯಾಗಿರುತ್ತಾರೆ.<br><br>ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ನಿಗಮ ನಿಯಮಿತ ರವರು ಸದರಿ ನಿಗಮದ ಸೇವಾ ನಿಯಮದಂತೆ, ನಿಧನದ ನಂತರ ಎಲ್ಲಾ ಆರ್ಥಿಕ ಸೌಲಭ್ಯಗಳನ್ನು ನಿಧನರಾದ ಅಧಿಕಾರಿ/ನೌಕರರು ಘೋಷಿಸಿದ್ದ ವಾರಸುದಾರರಿಗೆ ನೀಡಲಾಗುವುದು ಎಂದು ತಿಳಿಸಿರುತ್ತಾರೆ. |
| ಈ) | ಇಲ್ಲದಿದ್ದಲ್ಲಿ, ವಿಳಂಬಕ್ಕೆ ಕಾರಣಗಳೇನು? | ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ನಿಗಮ ನಿಯಮಿತದಿಂದ ಇದುವರೆಗೂ, ಒಬ್ಬ ಅಧಿಕಾರಿ–ಲೇಟ್ ಶ್ರೀ ಕೆ.ಎನ್.ಲಕ್ಷ್ಮೀನಾರಾಯಣ ಮಾತ್ರ ಕೋಲಾರ ನಗರಸಭೆಯಲ್ಲಿ ನಿಯೋಜನೆ ಮೇರೆಗೆ ಕಾರ್ಯ ನಿರ್ವಹಿಸಿರುತ್ತಾರೆ.<br><br>ತದನಂತರ, ಅವರು ಸಮಾಜ ಕಲ್ಯಾಣ ಇಲಾಖೆಗೆ ನಿಯೋಜನೆ ಮೇರೆಗೆ ಹೋಗಿದ್ದ ಸಮಯದಲ್ಲಿ ನಿಧನ ಹೊಂದಿರುತ್ತಾರೆ. ಅವರ ಕುಟುಂಬದವರಿಗೆ ಆರ್ಥಿಕ ಸೌಲಭ್ಯ ಬಿಡುಗಡೆ ಮಾಡುವ ಸಲುವಾಗಿ ಕೋಲಾರ ನಗರಸಭೆಯಿಂದ ನಿಗಮಕ್ಕೆ ಇದುವರೆವಿಗೂ ಎನ್.ಓ.ಸಿ ನೀಡಲಾಗಿರುವುದಿಲ್ಲ. ಅಲ್ಲದೇ, ಅವರ ಕುಟುಂಬದ ಸದಸ್ಯರು ಆರ್ಥಿಕ ಸೌಲಭ್ಯ ಬಿಡುಗಡೆ ಮಾಡುವ ಸಂಬಂಧ ಪ್ರತ್ಯೇಕ ಮನವಿಗಳನ್ನು ಸಲ್ಲಿಸಿರುತ್ತಾರೆ. ಇತ್ತೀಚೆಗೆ ಅವರ ಮಗನೊಬ್ಬ ಸದರಿ ವಿಷಯದ ಬಗ್ಗೆ ಗೌರಿಬಿದನೂರು ನ್ಯಾಯಾಲಯದಲ್ಲಿ ದಾವೆ |

| | | |
|---|---|---|
| | | ಹೂಡಿರುತ್ತಾರೆ **(O.S No.27/2020- Sandeep Vs Santhosh & Others)** ಎಂದು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ನಿಗಮ ನಿಯಮಿತದಿಂದ ತಿಳಿಸಿರುತ್ತಾರೆ. |
| ಉ) | ಕೋಲಾರ ನಗರಸಭೆಯಲ್ಲಿ ಈ ಹಿಂದೆ ನಿಯೋಜನೆ ಮೇರೆಗೆ ಪೌರಾಯುಕ್ತರಾಗಿ/ ನೌಕರರಾಗಿ ಕಾರ್ಯ ನಿರ್ವಹಿಸಿದವರು ನಿಧನ ಹೊಂದಿದಲ್ಲಿ ಅವರ ಕುಟುಂಬದವರಿಗೆ ಆರ್ಥಿಕ ಸೌಲಭ್ಯ ಬಿಡುಗಡೆ ಮಾಡುವ ಸಲುವಾಗಿ ಕೋಲಾರ ನಗರಸಭೆಯಿಂದ ಅವರ ಮಾತೃ ಇಲಾಖೆಗೆ ನಿರಾಕ್ಷೇಪಣಾ ಪತ್ರವನ್ನು ನೀಡಲಾಗಿದೆಯೇ? ಇದ್ದಲ್ಲಿ, ವಿವರಗಳನ್ನು ಒದಗಿಸುವುದು. | ಕೋಲಾರ ನಗರಸಭೆಯಲ್ಲಿ ನಿಯೋಜನೆ ಮೇಲೆ ಪೌರಾಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀ ಕೆ.ಎನ್. ಲಕ್ಷ್ಮೀನಾರಾಯಣ, ಹಾಲಿ ಮೃತ ಇವರಿಗೆ ಸಂಬಂಧಿಸಿದಂತೆ ಇವರ ಮಾತೃ ಇಲಾಖೆಗೆ ನಿರಾಕ್ಷೇಪಣಾ ಪತ್ರ ನೀಡಿರುವುದಿಲ್ಲ. |
| ಊ) | ಇಲ್ಲದಿದ್ದಲ್ಲಿ, ಸದರಿ ವಿಳಂಬಕ್ಕೆ ಕಾರಣಗಳೇನು? (ವಿವರಗಳನ್ನು ನೀಡುವುದು) | ಕೋಲಾರ ನಗರಸಭೆಯ ಹಿಂದಿನ ಪೌರಾಯುಕ್ತರಾಗಿದ್ದ ಶ್ರೀ ಕೆ.ಎನ್.ಲಕ್ಷ್ಮೀನಾರಾಯಣ, ಇವರ ವಿರುದ್ಧ ಸರ್ಕಾರದಿಂದ ದಿನಾಂಕ:13.06.2017 ರ ದೋಷಾರೋಪಣಾ ಪಟ್ಟಿಗೆ ಸದರಿಯವರು ಮಾನ್ಯ ಉಚ್ಛ ನ್ಯಾಯಾಲಯದ ಡಬ್ಲ್ಯೂ.ಪಿ ನಂ.41443/2017 ರಂತೆ ತಡೆಯಾಜ್ಞೆ ತಂದಿದ್ದು, ನಂತರದಲ್ಲಿ ಸದರಿಯವರು ಮೃತರಾಗಿರುವುದರಿಂದ ಇವರ ಇಲಾಖಾ ಪ್ರಕರಣದಲ್ಲಿ ಮಾನ್ಯ ನ್ಯಾಯಾಲಯದ ಅಂತಿಮ ತೀರ್ಪಿಗೆ ಒಳಪಟ್ಟು ಕ್ರಮವಹಿಸಲಾಗುವುದೆಂದು ತಿಳಿಸಿ, ಉಳಿದ ನೌಕರರುಗಳ ವಿರುದ್ಧ ಇಲಾಖಾ ವಿಚಾರಣೆ ಜರುಗಿಸಲು ಸರ್ಕಾರದ ಆದೇಶ ಸಂಖ್ಯೆ:ನಅಇ/53/ ಡಿಎಂಕೆ/2016 ದಿನಾಂಕ:17.11.2020 ರಲ್ಲಿ ನಿವೃತ್ತ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರನ್ನು ವಿಚಾರಣಾಧಿಕಾರಿಗಳನ್ನಾಗಿ ನೇಮಿಸಿ ಆದೇಶಿಸಿದ್ದು, ಪ್ರಕರಣವು ಬಾಕಿಯಿರುತ್ತದೆ.<br><br>ಮುಂದುವರೆದು, ದಿವಂಗತ ಲಕ್ಷ್ಮೀನಾರಾಯಣ ಇವರಿಂದ ಸರ್ಕಾರಕ್ಕೆ ಉಂಟಾಗಿರುವ ಆರ್ಥಿಕ ನಷ್ಟದ ಕುರಿತಂತೆ ನಿರ್ದೇಶಕರು, ಪೌರಾಡಳಿತ ನಿರ್ದೇಶನಾಲಯ ಇವರಿಂದ ಸ್ಪಷ್ಟ ಮತ್ತು ನಿರ್ದಿಷ್ಟವಾದ ಮೊತ್ತವನ್ನು ಗುರುತಿಸಿ ನಿಯಮಾನುಸಾರ ಪರಿಶೀಲಿಸಿ ಕ್ರಮವಹಿಸಲಾಗುವುದು. |

**ಸಂಖ್ಯೆ: ನಅಇ 01 ಎಲ್‌ಸಿಕ್ಯೂ 2020**

(ಎನ್.ನಾಗರಾಜು ಎಂ.ಟಿ.ಬಿ.)
ಪೌರಾಡಳಿತ ಮತ್ತು ಸಕ್ಕರೆ ಸಚಿವರು

ಅನುಬಂಧ -01

# ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಸಚಿವಾಲಯ

## ಸುತ್ತೋಲೆ

### ಸಂಖ್ಯೆ: ಸಿಆಸುಇ 10 ಸೇಇವಿ 2003 ಬೆಂಗಳೂರು, ದಿನಾಂಕ: 12ನೇ ನವೆಂಬರ್ 2003

ವಿಷಯ : ಕರ್ನಾಟಕ ಸಿವಿಲ್ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಅಪೀಲು) ನಿಯಮಗಳು, 1957ರ ಅಡಿಯಲ್ಲಿ ಇಲಾಖಾ ವಿಚಾರಣೆ ನಡೆಯುತ್ತಿದ್ದಾಗ, ಸರ್ಕಾರಿ ನೌಕರನು ಮೃತನಾದಾಗ, ಇಲಾಖಾ ವಿಚಾರಣೆಯ ಮುಂದಿನ ಕ್ರಮದ ಕುರಿತು.

ಕರ್ನಾಟಕ ಸಿವಿಲ್ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಅಪೀಲು) ನಿಯಮಗಳು, 1957ರ ನಿಯಮ 8(iv) ರ ಉದ್ಧೃತ ಭಾಗವನ್ನು ಈ ಕೆಳಗೆ ಉದ್ಧರಿಸಿದೆ.

"(i) xxxxx

(ii) xxxxx

(iii) xxxxx

(iii-a) xxxxx

(iv) ರಾಜ್ಯ ಸರ್ಕಾರಕ್ಕೆ ಅಥವಾ ಅಧಿಕಾರಿಯ ಸೇವೆಯನ್ನು ಯಾರಿಗೆ ಎರವಲು ಕೊಡಲಾಗಿತ್ತೋ ಆ ಕೇಂದ್ರ ಸರ್ಕಾರ, ಯಾವುದೇ ಇತರ ರಾಜ್ಯದ ಸರ್ಕಾರ, ಯಾರೇ ವ್ಯಕ್ತಿ, ಸಂಸ್ಥೆ ಅಥವಾ ಪ್ರಾಧಿಕಾರಿಗೆ, ಆ ಅಧಿಕಾರಿಯ ನಿರ್ಲಕ್ಷ್ಯದಿಂದ ಅಥವಾ ಆಜ್ಞೆಗಳ ಉಲ್ಲಂಘನೆಯಿಂದ ಉಂಟಾದ ಯಾವುದೇ ಹಣ ರೂಪದ ನಷ್ಟವನ್ನು ಪೂರ್ಣವಾಗಿ ಅಥವಾ ಭಾಗಶಃ ವೇತನದಿಂದ ವಸೂಲಿ ಮಾಡುವುದು."

2. ಮೇಲೆ ತಿಳಿಸಿದಂತೆ, ಆರ್ಥಿಕ ನಷ್ಟವನ್ನು ಆರೋಪಿತ ಸರ್ಕಾರಿ ನೌಕರರಿಂದ ವಸೂಲು ಮಾಡಬೇಕಾದಲ್ಲಿ, ಸದರಿ ನಿಯಮಾವಳಿಯ ನಿಯಮ 11 ಅಥವಾ 12ರ ಪ್ರಕಾರ ಕ್ರಮವನ್ನು ಜರುಗಿಸಿ ವಸೂಲು ಮಾಡಬೇಕಾಗುತ್ತದೆ. ಈ ರೀತಿ ಮೇಲೆ ತಿಳಿಸಿದ ನಿಯಮಗಳಂತೆ, ಆರೋಪಿತ ಸರ್ಕಾರಿ ನೌಕರನ ಮೇಲೆ ಸಕ್ಷಮ ಪ್ರಾಧಿಕಾರಿಯು ಇಲಾಖಾ ವಿಚಾರಣೆಯನ್ನು ನಡೆಸುತ್ತಿದ್ದಾಗ, ಆರೋಪಿತ ಸರ್ಕಾರಿ ನೌಕರನು ಮರಣ ಹೊಂದಿದಾಗ, ಅಂತಹ ಪ್ರಕರಣಗಳಲ್ಲಿ ಯಾವ ರೀತಿಯ ಮುಂದಿನ ಕ್ರಮ ಕೈಗೊಳ್ಳಬೇಕೆಂಬ ಬಗ್ಗೆ ಅನೇಕ ಇಲಾಖೆಗಳು ಸ್ಪಷ್ಟೀಕರಣವನ್ನು ಕೇಳಿವೆ.

3. ಕರ್ನಾಟಕ ಉಚ್ಚ ನ್ಯಾಯಾಲಯವು ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ವಿರುದ್ಧ ಶ್ರೀಮತಿ ಸರೋಜ ಶ್ರೀನಿವಾಸನ್ (ಐಎಲ್‌ಆರ್ 1997, KAR, 2791) ಪ್ರಕರಣದಲ್ಲಿ ಈ ಕೆಳಕಂಡಂತೆ ಅಭಿಪ್ರಾಯ ಪಟ್ಟಿದೆ.

"If any money has been misappropriated by an employee who dies during the pendency of inquiry, we cannot say that monetary liability arises thereto cannot be

determined even after the death of the delinquent employee, the employer should have the liberty to assess such financial liability which is to be recoverable out of the amounts due to the deceased employee on notice being given to the concerned heirs and i.e. the only way by which the proceedings can be concluded. The respondents must co-operate with the appellants in the enquiry to enable in establishing guilt or innocence of the deceased employee and the charge against him. On conclusion of such Inquiry, though no action can be taken against the deceased, still his monetary liability can be determined. In taking such action, the appellant will have to take into consideration the question of amount misappropriated by the deceased employee, the time lapse between the date of misappropriation and the enquiry and the fact that the deceased employee is no longer available to defend himself and such other factors. If they come to the conclusion that still the proceedings should be continued to recover the amount from out of the amounts due to the said deceased employee, such steps will have to be taken. Otherwise, any action taken by the appellants can be criticised as one done arbitrarily without applying the principles of natural justice. Therefore, we direct the respondents to Inquire into the matter before making any deductions out of the Provident Fund, Gratuity or any other amounts due to the deceased employee appropriately one way or the other after issuing notice to the respondents. If a finding is recorded that there is any monetary liability as-far-as the deceased employee is concerned, appropriate deductions can be made from the amounts payable to the respondents otherwise the amounts due to the deceased employee will have to be disbursed to the respondents."

4. ಸರ್ಕಾರಿ ನೌಕರರಿಂದ ಆರ್ಥಿಕ ನಷ್ಟ ಉಂಟಾಗಿದ್ದು, ಆ ಆರೋಪದ ಮೇಲೆ ಇಲಾಖಾ ವಿಚಾರಣೆ ಯುತ್ತಿದ್ದಾಗ, ಸರ್ಕಾರಿ ನೌಕರನು ಮರಣ ಹೊಂದಿದಾಗ ನ್ಯಾಯಾಲಯವು ಮೇಲೆ ಅಭಿಪ್ರಾಯಪಟ್ಟಂತೆ ಸಕ್ಷಮ ಪ್ರಾಧಿಕಾರಿಗಳು ಕ್ರಮವನ್ನು ಜರುಗಿಸತಕ್ಕದ್ದು.

5. ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು ಹಾಗೂ ಇಲಾಖಾ ಮುಖ್ಯಸ್ಥರು, ಲ್ಕಂಡ ಸೂಚನೆಗಳನ್ನು ಎಲ್ಲಾ ಸಕ್ಷಮ ಶಿಸ್ತು ಪ್ರಾಧಿಕಾರಿಗಳ ಗಮನಕ್ಕೆ ತರಬೇಕೆಂದು ಈ ಮೂಲಕ ಕೋರಲಾಗಿದೆ.

ಎಚ್. ಆರ್., ನಾಗೇಂದ್ರ
ಸರ್ಕಾರದ ಅಧೀನ ಕಾರ್ಯದರ್ಶಿ-2
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ,
(ಸೇವಾನಿಯಮಗಳು).

ರ್. 1453